



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೨೩, ನವೆಂಬರ್, ೨೦೨೦(ಮಾರ್ಗಶಿರ, ೦೨, ಶಕವರ್ಷ ೧೯೪೨) Bengaluru, MONDAY, 23, NOVEMBER, 2020( MARGASHIRA, 02, ShakaVarsha 1942)	ನಂ. ೫೮೧ No. 581
-----------------------	--	--------------------

ಕರ್ನಾಟಕ ಸರ್ಕಾರ  
(ಚುನಾವಣಾ ಶಾಖೆ)

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ,  
ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ

ಇಮೇಲ್: deo.ckbpur@gmail.com, ದೂರವಾಣಿ ಸಂಖ್ಯೆ: ೦೮೧೫೬-೨೭೭೦೦೪, ಫಾಕ್ಸ್ ಸಂಖ್ಯೆ: ೦೮೧೫೬-೨೭೭೦೦೨

ಸಂಖ್ಯೆ: ಇ.ಎಲ್.ಎನ್.(೨).ಸಿ.ಆರ್. ೦೧/೨೦೧೬-೧೭

ದಿನಾಂಕ: ೨೩/೧೧/೨೦೨೦

ಅಧಿಸೂಚನೆ

ಚುನಾವಣಾ ನೋಟೀಸು

(ನಿಯಮ ೭ ನೋಡಿ)

**ವಿಷಯ:** ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಲ್ಲೂಡಿ ಪರಿಶಿಷ್ಟ ಪಂಗಡ ಮೀಸಲು ಕೃಷಿಕ ಕ್ಷೇತ್ರದಿಂದ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸುವ ಬಗ್ಗೆ.

**ಉಲ್ಲೇಖ:** ನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಬೆಂಗಳೂರು ರವರ ಕಛೇರಿ ಪತ್ರದ ಸಂಖ್ಯೆ: ಕೃ.ಮಾ.ಇ/೪೮/ಚುನಾವಣೆ/೨೦೧೭, ದಿನಾಂಕ: ೧೬/೦೩/೨೦೨೦.

\*\*\*\*\*

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಮಾರುಕಟ್ಟೆ) ಕಾಯ್ದೆ-೧೯೬೬ ಹಾಗೂ ಕೃಷಿ ಉತ್ಪನ್ನ ಮಾರಾಟ (ಅಭಿವೃದ್ಧಿ ಮತ್ತು ಮಾರಾಟ) ನಿಯಮಗಳು-೧೯೬೮ರ ನಿಯಮ (೭) ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ, ಭಾ.ಆ.ಸೇ., ಆದ ನಾನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಲ್ಲೂಡಿ ಪರಿಶಿಷ್ಟ ಪಂಗಡ ಮೀಸಲು ಕೃಷಿಕ ಕ್ಷೇತ್ರಕ್ಕೆ ಸದಸ್ಯನನ್ನು ಆಯ್ಕೆ ಮಾಡಲು ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿರುತ್ತೇನೆ.

**ಚುನಾವಣಾ ವೇಳಾಪಟ್ಟಿ**

ಕ್ರ. ಸಂ.	ಚಟುವಟಿಕೆಗಳು	ದಿನಾಂಕ ಮತ್ತು ದಿನ
1.	ಜಿಲ್ಲಾಧಿಕಾರಿಗಳು, ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸುವ ದಿನಾಂಕ ಮತ್ತು ದಿನ	23/11/2020 ಸೋಮವಾರ
2.	ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ	30/11/2020 ಸೋಮವಾರ
3.	ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ	01/12/2020 ಮಂಗಳವಾರ
4.	ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ	04/12/2020 ಶುಕ್ರವಾರ
5.	ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಮತದಾನದ ಸಮಯ ಬೆಳಿಗ್ಗೆ 8.00 ಗಂಟೆಯಿಂದ ಸಂಜೆ 4.00 ಗಂಟೆವರೆಗೆ).	14/12/2020 ಸೋಮವಾರ
6.	ಮರು ಮತದಾನ ಅವಶ್ಯಕತೆ ಇದ್ದಲ್ಲಿ, ಮರು ಮತದಾನದ ದಿನಾಂಕ ಮತ್ತು ದಿನ	15/12/2020 ಮಂಗಳವಾರ
7.	ಮತಗಳ ಎಣಿಕೆ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 8.00 ಗಂಟೆಯಿಂದ)	16/12/2020 ಬುಧವಾರ
8.	ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ	17/12/2020 ಗುರುವಾರ

ನಾಮಪತ್ರಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಗೌರಿಬಿದನೂರು ಕಛೇರಿಯಲ್ಲಿ ಬೆಳಿಗ್ಗೆ 11-00 ರಿಂದ ಮಧ್ಯಾಹ್ನ 3-00 ಗಂಟೆಯವರೆಗೆ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ

**ಜಿಲ್ಲಾಧಿಕಾರಿ**  
**ಹಾಗೂ ಜಿಲ್ಲಾ ಚುನಾವಣಾಧಿಕಾರಿ,**  
**ಚಿಕ್ಕಬಳ್ಳಾಪುರ ಜಿಲ್ಲೆ.**